

**ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮಗ್ರ ಪ್ರೋಫೆಕಾಂಶ ನಿರ್ವಹಣೆ ಹಾಗೂ
ಸಮಗ್ರ ರೋಗ/ಕೀಟ ನಿಯಂತ್ರಣ ಕಾರ್ಯಕ್ರಮ ಮಾರ್ಗಸೂಚಿ**

I. ಕಾರ್ಯಕ್ರಮದ ಸಂಕ್ಷಿಪ್ತ ಪರಿಚಯ ಮತ್ತು ಮುಖ್ಯಾಂಶಗಳು:

ರೈತರು ತೋಟಗಾರಿಕೆ ಬೆಳೆಗಳ ನಿರ್ವಹಣೆಗಾಗಿ ಪ್ರೋಫೆಕಾಂಶ/ರೋಗ ಮತ್ತು ಕೀಟ ನಾಶಕಗಳ ವಿರೀದಿಗಾಗಿ ಖಚಿತ ಮಾಡಬಹುದಾದ ಅಂದಾಜು ವೆಚ್ಚ ರೂ. 4000/- ಗಳಾಗಿದ್ದು, ಇದರಲ್ಲಿ ಶೇ.30 ರಂತೆ ರೂ.1200/- ಗಳಿಂತೆ ಫಲಾನುಭವಿಗಳಿಗೆ ಗರಿಷ್ಟ 4 ಹೆ. ವರೆಗೆ ಸಹಾಯಧನ ನೀಡಲಾಗುತ್ತಿದೆ.

II. ಕಾರ್ಯಕ್ರಮದ ಉದ್ದೇಶಗಳು :

a) ಸಮಗ್ರ ರೋಗ/ಕೀಟ ನಿಯಂತ್ರಣ ಕಾರ್ಯಕ್ರಮ:

ಅಯಾ ಪ್ರದೇಶಕೆ ಅನುಗೊಂಡಾಗಿ ತೋಟಗಾರಿಕೆ ಬೆಳೆಗಳಿಗೆ ತಗುಲುವ ರೋಗ/ಕೀಟಗಳ ನಿಯಂತ್ರಣಕಾಕ್ಷಗಿ/ಹತೋಟಗಾಗಿ ಒಳಸುವ ಕೀಟ/ರೋಗ ನಾಶಕಗಳಿಗೆ ಮಾತ್ರ ಸಹಾಯಧನ ನೀಡುವುದು.

b) ಸಮಗ್ರ ಪ್ರೋಫೆಕಾಂಶ ನಿಯಂತ್ರಣ ಕಾರ್ಯಕ್ರಮ:

ತೋಟಗಾರಿಕೆ ಬೆಳೆಗಳ ಇಚ್ಛಿತ ಇಳುವರಿ ಪಡೆಯಲು ಹಾಗೂ ಹೆಚ್ಚಿನ ಗುಣಮಟ್ಟ ಸಾಧಿಸಲು ರೈತರು ತಮ್ಮ ತೋಟಗಾರಿಕೆ ಬೆಳೆಗಳಿಗೆ ಅವಶ್ಯಕವಿರುವ ಪ್ರೋಫೆಕಾಂಶಗಳನ್ನು ಒದಗಿಸಲು ಸಹಾಯಧನವನ್ನು ನೀಡಲಾಗುತ್ತದೆ.

III. ಕಾರ್ಯಕ್ರಮದ ಮುಖ್ಯ ಘಟಕ :

1. ತೋಟಗಾರಿಕೆ ಬೆಳೆಗಳ ಪ್ರೋಫೆಕಾಂಶಗಳನ್ನು ಪೂರ್ಣವಾಗಿ ಸಹಾಯಧನ ನೀಡುವುದು.
2. ತೋಟಗಾರಿಕೆ ಬೆಳೆಗಳ ರೋಗ ಹಾಗೂ ಕೀಟ ನಿಯಂತ್ರಣೆಗಾಗಿ ಸಹಾಯಧನ ನೀಡುವುದು.

IV. ತಾಂತ್ರಿಕ ವೈಶಿಷ್ಟ್ಯಗಳು :

- ರೈತರು ತಾವೇ ವಿರೀದಿಸಿದ (Tax Invoice ನೊಂದಿಗೆ) ಗುಣಮಟ್ಟದ ಪ್ರೋಫೆಕಾಂಶಗಳನ್ನು, ಕೀಟ ಹಾಗೂ ರೋಗಬಾಧ ತಡೆಗಟ್ಟಲು ವಿರೀದಿಗೆ ಮಾತ್ರ ಈ ಸಹಾಯಧನ ನೀಡಲು ಅವಕಾಶವಿರುತ್ತದೆ.
- ಇಲಾಖೆಯ biocentres / ವಿಶ್ವವಿದ್ಯಾಲಯ / IIHR / ಇತರೆ ಸಾರ್ವಜನಿಕ ಸಂಸ್ಥೆಗಳಿಂದ ಉತ್ಪಾದನೆ ಮಾಡುವಂತಹ ಜೈವಿಕ ಕೀಟನಾಶಕಗಳು / ಪ್ರೋಫೆಕಾಂಶಗಳು, ಜೈವಿಕ ಗೊಬ್ಬರ,

ಸಾವಯವ ಗೊಬ್ಬರ, ಲಘು ಪ್ರೋಫೆಕ್ಟಾಂಶಗಳು ಹಾಗೂ ಇತರೆ ಸಾಮಗ್ರಿಗಳನ್ನು ಇಲಾಖೆಯಿಂದ ಖರೀದಿಸಿ ಪೂರ್ವಕೆ ಮಾಡಬಹುದು.

• ಇಲಾಖೆಯ ಜೈವಿಕ ಕೇಂದ್ರಗಳಲ್ಲಿ ಉತ್ಪಾದನೆ ಮಾಡುವಂತಹ ಜೈವಿಕ ಕೀಟನಾಶಕಗಳು / ಪ್ರೋಫೆಕ್ಟಾಂಶಗಳು, ಜೈವಿಕ ಗೊಬ್ಬರ, ಸಾವಯವ ಗೊಬ್ಬರ, ಲಘು ಪ್ರೋಫೆಕ್ಟಾಂಶಗಳು ಹಾಗೂ ಇತರೆ ಸಾಮಗ್ರಿಗಳನ್ನು ಇಲಾಖೆಯಿಂದ ಖರೀದಿಸಿ ಪೂರ್ವಕೆ ಮಾಡಲು ಮೊದಲ ಆದ್ಯತೆ ನೀಡುವುದು.

V. ಫಲಾನುಭವಿಗಳ ಅರ್ಹತೆ:

- 1) ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿರಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು. ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನಿದ್ದು, ಅವರು ಮರಣ ಹೊಂದಿದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು.
- 2) ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕೂಟ ಮಾನ್ಯ ಮಾಡಬಾರದು. ಮಹಿಳೆಯರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸುವುದನ್ನು ಉತ್ತೇಜಿಸಬೇಕು.
- 3) ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆಯುವ ಆಸಕ್ತಿ ಹೊಂದಿರಬೇಕು.

VI. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಪರಿಶೀಲನೆ ಮತ್ತು ಫಲಾನುಭವಿಗಳ ಆಯ್ದು :-

- 1) ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ರವರು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿ ಪ್ರಕಾರ ಅರ್ಹ ರೈತರಿಂದ ಅರ್ಜಿಗಳನ್ನು ಅಷಾಷಾನಿಸಲು ಜಿಲ್ಲೆಗೆ ನಿಗದಿ ಪಡಿಸಿರುವ ಗುರಿಯ ಮಿತಿಯಲ್ಲಿ ಕಳೇರಿ ಪ್ರಕಟಣೆಯನ್ನು ಸ್ಥಳೀಯ ಪತ್ರಿಕೆಗಳ ಮುಖಾಂತರವಾಗಿ ಹಾಗೂ ಜಿಲ್ಲೆಯ ಎಲಾಲ್ ಕಳೇರಿ ಸೂಚನಾ ಫಲಕದಲ್ಲಿ ಪ್ರದರ್ಶಿಸುವ ಮೂಲಕ ಹೆಚ್ಚಿನ ಪ್ರಚಾರ ನೀಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಷಾಷಾನಿಸುವುದು.
- 2) ಪ್ರಕಟಣೆಯಲ್ಲಿ ಕಡಾಡ್ಯವಾಗಿ ಫಲಾನುಭವಿಗಳ ಆರ್ಹತೆ ಮಾನದಂಡಗಳು, ಸಲ್ಲಿಸಬೇಕಾದ ದಾಖಿಲಾತಿಗಳು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ, ಜಿಲ್ಲೆಗೆ ನಿಗದಿಪಡಿಸಿದ ಗುರಿ ಮತ್ತು ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕರಿಸಿದಲ್ಲಿ, ಅನುಸರಿಸುವ ವಿಧಾನದ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇರತಕದ್ದು.

3) ಆಸಕ್ತಿಯಳ್ಳ ರೈತರು ಅರ್ಜಿಯನ್ನು ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲೂಕು ಹಿಸತೋನಿ/ಸತೋನಿ

ಕಣ್ಣೇರಿಗೆ ಅಥವಾ ಆನ್ ಲೈನ್ ಮೂಲಕ FRUITS ತಂತ್ರಂಶದಲ್ಲಿ ಸಲ್ಲಿಸುವುದು.

a. ನಿಗದಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಫಲಾನುಭವಿ ಭರ್ತ್ರ ಮಾಡಿ ಸಹಿ ಮಾಡಿದ ಅರ್ಜಿ.

b. ಪಹಣಿ (RTC) (ಅಳವಡಿಸಿದ ಬೆಳೆ ಮತ್ತು ವಿಸ್ತೀರ್ಣ ನಮೂದಿಸಿರಬೇಕು).01.01.2022 ನಂತರದ್ದೀ ಆಗಿರಬೇಕು.

c. ರೈತ ಫಲಾನುಭವಿ ನಿಗದಿತ ಅರ್ಜಿಯಲ್ಲಿ ಪಾಸ್‌ಪ್ರೋಟ್‌ರ್‌ ಅಳತೆಯ ಭಾವಚಿತ್ರದೊಂದಿಗೆ ಅರ್ಜಿಯನ್ನು ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

d. ತಾಲೂಕು ಮಟ್ಟದ ಅಧಿಕಾರಿಗಳು ಅರ್ಜಿಯನ್ನು ಪರಿಶೀಲಿಸಿದ ನಂತರ ಫಲಾನುಭವಿಗಳ ಜೀವ್ತಾ ಪಟ್ಟಿಯನ್ನು ತಯಾರಿಸುವುದು.

4) ರೈತರು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅಹ್ ಅರ್ಜಿಗಳ ಅಂತಿಮ ಪಟ್ಟ ಮಾಡಿ ವೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡುವುದು.

5) ತಾಲೂಕಿಗೆ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಜೀವ್ತಾ ಪಟ್ಟಿಯನ್ನು ಆಧರಿಸಿ ಫಲಾನುಭವಿಯ ಆಯ್ದೆ ಮಾಡಿ, ಸಕ್ಕಮ ಪ್ರಾಧಿಕಾರದ ಅನುಮೋದನೆ ಪಡೆದುಕೊಂಡು ರೈತ ಫಲಾನುಭವಿಗೆ ಪ್ರೋಫೆಕಾಂಶಗಳು ಹಾಗೂ ಕೇಟನಾಶಕಗಳನ್ನು ಖರೀದಿಸಲು ಲಿಖಿತವಾಗಿ ಅನುಮತಿ ನೀಡುವುದು.

6) ಇಲಾಖೆಯವರಿಂದ ಅನುಮತಿ ಪತ್ರ ಪಡೆದ ನಂತರ ರೈತರು ಸದರಿ ಯೋಜನೆಯ ಅನುಸಾರ ರೋಗ/ಕೇಟನಾಶಕ ಖರೀದಿಸಿ ಉಪಯೋಗಿಸುವುದು.

7) ರೈತರು ಸಹಾಯಧನ ಅರ್ಜಿ ಮತ್ತು ದಾಖಲಾತಿಗಳನ್ನು ನಿಗದಿತ ದಿನಾಂಕದೊಳಗೆ ಕಡಾಳಯವಾಗಿ ವ್ಯಾಟ್ ಸಂಖ್ಯೆ/ಮಾರಾಟ ತೆರಿಗೆ ಸಂಖ್ಯೆ (TAX Invoice) ನಮೂದಿಸಿರುವ ಬಿಲ್‌ನೊಂದಿಗೆ RSK ಕಣ್ಣೇರಿಗೆ ಸಲ್ಲಿಸುವುದು.

8) ಸಂಬಂಧಿಸಿದ ಸಹಾಯಕ ತೋಟಗಾರಿಕೆ ಅಧಿಕಾರಿ (RSK) ರವರು ಫಲಾನುಭವಿಯೊಂದಿಗೆ ತಾಕುಗಳನ್ನು ಪರಿಶೀಲಿಸಿ ಯೋಜನೆಯ ಅನುಷ್ಠಾನದ ಗುಣಮಟ್ಟ ಹಾಗೂ ರೋಗ/ಕೇಟನಾಶಕ ಉಪಯೋಗಿಸುವ ಪ್ರಮಾಣ ಕುರಿತಂತೆ ತೈಪ್ಪಿಕರವಾಗಿದ್ದಲ್ಲಿ, ಅನುಷ್ಠಾನದ ವಿವರ ಹಾಗೂ ಫಲಾನುಭವಿಗಳ ಸಮೇತ ತೆಗೆದ ಪ್ರೋಟೋ ಹಾಗೂ ವರದಿಯನ್ನು ಸತೋಳ (RSK) ಹಾಗೂ ಹಿಸತೋನಿ ದೃಷ್ಟಿಕರಣದೊಂದಿಗೆ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ರವರಿಗೆ ಸಲ್ಲಿಸುವುದು.

- 9) ಪ್ರತಿ ಅರ್ಜಿಯನ್ನು ಸಹಾಯಕ ತೊಟಗಾರಿಕೆ ಅಧಿಕಾರಿ (RSK) ರವರು ಕಡ್ಡಾಯವಾಗಿ (ಶೇ.100 ರಷ್ಟು), ತಾಕು ಪರಿಶೀಲನೆ ನಡೆಸಬೇಕು.
- 10) ಸತೋಽ (RSK) ರವರು ಪರಿಶೀಲಿಸಿದ ತಾಕುಗಳ ಪೈಕಿ ಕನಿಷ್ಠ ಶೇ.50 ರಷ್ಟು ತಾಕುಗಳನ್ನು ತಾಲೂಕು ಸತೋನಿ/ಹಿಸತೋನಿ ರವರು ಪರಿಶೀಲಿಸಬೇಕು.
- 11) ಸತೋಽ (RSK) ರವರು ನಡೆಸಿರುವ ಪರಿಶೀಲನೆಯಲ್ಲಿ ಯಾವುದಾದರು ನೂಕ್ಯಾನ್ಯತೆಗಳಿದ್ದರೆ ಅರ್ಜಿಯನ್ನು ತಿರಸ್ಕರಿಸುವುದಲ್ಲದೇ ಅವರನ್ನೇ ನೇರ ಜವಾಬಾದರರನ್ನಾಗಿ ಮಾಡುವುದು. ಸತೋನಿ/ಹಿಸತೋನಿ ರವರು ಪರಿಶೀಲಿಸಿರುವ ಅರ್ಜಿಗಳನ್ನು ಯಾವುದಾದರು ನೂಕ್ಯಾನ್ಯತೆಗಳಿದ್ದರೆ ಸತೋನಿ/ಹಿಸತೋನಿ ರವರನ್ನು ಜವಾಬಾದರರನ್ನಾಗಿ ಮಾಡಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸುವುದು.
- 12) ಜಿಲ್ಲೆಯ ತೋಳನಿ (ಜಿಪಂ) ರವರು ಶೇ.10 ರಷ್ಟು ತಾಕುಗಳ ಪರಿಶೀಲನೆ ಕಡ್ಡಾಯವಾಗಿ ಮಾಡುವುದು. ಅದರಲ್ಲಿ ಹಿಸತೋನಿ / ಸತೋನಿ ರವರು ಪರಿಶೀಲಿಸಿರುವ ಶೇ. 5 ರಷ್ಟು ತಾಕುಗಳನ್ನು ಹಾಗೂ ಸತೋಽ ರವರು ಪರಿಶೀಲಿಸಿರುವ ಶೇ. 5 ರಷ್ಟು ತಾಕುಗಳನ್ನು ಮರುಪರಿಶೀಲನೆ ಮಾಡುವುದು.
- 13) ಹಿಸತೋನಿ / ಸತೋನಿ ರವರು ಪರಿಶೀಲಿಸಿರುವ ಅರ್ಜಿಗಳಲ್ಲಿ ಯಾವುದಾದರು ನೂಕ್ಯಾನ್ಯತೆಗಳಿದ್ದರೆ ಹಿಸತೋನಿ / ಸತೋನಿ ರವರನ್ನು ಜವಾಬಾದರರನ್ನಾಗಿ ಮಾಡಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸುವುದು.
- 14) ವಿಭಾಗಿಯ ಜಂಟಿ ನಿರ್ದೇಶಕರು ರವರು ಶೇ. 5 ರಷ್ಟು ತಾಕುಗಳ ಪರಿಶೀಲನೆ ಕಡ್ಡಾಯವಾಗಿ ಮಾಡುವುದು. ಅದರಲ್ಲಿ ತೋಳನಿ (ಜಿಪಂ) ರವರು ಪರಿಶೀಲಿಸಿರುವ ಶೇ. 2 ರಷ್ಟು ತಾಕುಗಳನ್ನು ಹಾಗೂ ಹಿಸತೋನಿ / ಸತೋನಿ ರವರು ಪರಿಶೀಲಿಸಿರುವ ಶೇ. 3 ರಷ್ಟು ತಾಕುಗಳನ್ನು ಮರುಪರಿಶೀಲನೆ ಮಾಡುವುದು.
- 15) ಅವರ ನಿರ್ದೇಶಕರು/ ಜಂಟಿ ನಿರ್ದೇಶಕರು ರವರು ಶೇ.1 ರಷ್ಟು ತಾಕುಗಳ ಪರಿಶೀಲನೆ ಕಡ್ಡಾಯವಾಗಿ ಮಾಡುವುದು. ಅದರಲ್ಲಿ ವಿಭಾಗಿಯ ಜಂಟಿ ನಿರ್ದೇಶಕರು ಪರಿಶೀಲಿಸಿರುವ ಶೇ.0.5 ರಷ್ಟು ತಾಕುಗಳನ್ನು ಹಾಗೂ ತೋಳನಿ (ಜಿಪಂ) ರವರು ಪರಿಶೀಲಿಸಿರುವ ಶೇ.0.5 ರಷ್ಟು ತಾಕುಗಳನ್ನು ಮರುಪರಿಶೀಲನೆ ಮಾಡುವುದು.
- 16) ಮೇಲಿನ ಎಲ್ಲಾ ಅಧಿಕಾರಿಗಳು ತಮ್ಮ ಸಫಳ ಪರಿಶೀಲನೆ ಸಮಯದಲ್ಲಿ ಕಡ್ಡಾಯವಾಗಿ ಭಾಯಾಚಿತ್ರಗಳನ್ನು ದಾಖಲಿಸುವುದು.
- 17) ರೈತರು ಬೆಳೆಯನ್ನು ಪರಿಶೀಲಿಸಿದ ನಮೂದಿಸದೇ ಇರುವ ಪಕ್ಕದಲ್ಲಿ ಸಹಾಯಕ ತೊಟಗಾರಿಕೆ ಅಧಿಕಾರಿ (RSK) ಯಿಂದ ಬೆಳೆಯನ್ನು ದೃಢೀಕರಿಸಿದ ಅರ್ಜಿಗಳನ್ನು ಸಹಾಯಧನ ಲೆಕ್ಕಾಚಾರ ಮಾಡಲು ಪರಿಗಣಿಸುವುದು.

I. ತಾಂತ್ರಿಕ ಪರಿಶೀಲನಾ ಕ್ರಮಗಳು :-

ತಾಕು ಪರಿಶೀಲನೆ ಸಮಯದಲ್ಲಿ ಅನುಪಾನಾಧಿಕಾರಿಗಳು ಈ ಕೆಳಕಂಡ ಅಂಶಗಳನ್ನು ಕಡಾಡಿಯವಾಗಿ ಪರಿಶೀಲಿಸತಕ್ಕದ್ದು.

1. ರೈತರು ಪೋಷಕಾಂಶಗಳು ಹಾಗೂ ಕೀಟನಾಶಕಗಳನ್ನು ಖರೀದಿಸಿರುವ ಬಗೆಗೆ ರೈತರ ಸಂಪರ್ಕ ಕೇಂದ್ರದ ಅಧಿಕಾರಿಗಳು ಶೇ.100 ರಷ್ಟು, ತಾಲೂಕಾಳಿನ ಹಿರಿಯ/ಸಹಾಯಕ ತೋಟಗಾರಿಕೆ ನಿದೇಶಕರು ಶೇ.40 ರಷ್ಟು ಹಾಗೂ ಜಿಲ್ಲಾ ತೋಟಗಾರಿಕೆ ಉಪ ನಿದೇಶಕರು ಶೇ.5 ರಷ್ಟು ಹೈತ್ರೆ (ಸಫಲ) ಪರಿಶೀಲನೆ ಮಾಡಿ ದೃಢೀಕರಿಸಬೇಕು.
2. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿಯ ಪ್ರಕಾರ ಪೋಷಕಾಂಶಗಳು ಹಾಗೂ ಕೀಟನಾಶಕಗಳನ್ನು ಖರೀದಿಸಿರುವ ಬಗೆಗೆ ಖಾತರಿಪಡಿಸಿಕೊಂಡ ನಂತರ ನಿಯಾಮಾನುಸಾರ ಸಹಾಯಧನವನ್ನು ಪಾವತಿಸುವುದು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಜವಾಬಾದರನಾಗಿ ಮಾಡಲಾಗುವುದು.

VIII. ಸಹಾಯಧನ ವಿಶೇಷಣೆ :

- a. ಜಿಲ್ಲೆಯ ತೋಳನಿ ಜಿಪಂ ರವರು ಎಲಾಳ ದಾಖಲೆಗಳನ್ನು ಹಾಗೂ ಹಿಸತೋನಿ ನೀಡಿರುವ ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ ಅನುಪಾನದ ವರದಿಯನ್ನು ಪರಿಶೀಲಿಸಿದ ನಂತರ ಕೆಲಸವು ತೃಪ್ತಿಕರವಾಗಿದಲ್ಲಿ ಮಾತ್ರ ಸಹಾಯಧನ ಮೊತ್ತವನ್ನು ಈ ಕೆಳಕಂಡ ಯಾವುದಾದರೂ ಒಂದು ವಿಧಾನದಲ್ಲಿ ಬಿಡುಗಡೆ ಮಾಡುವುದು.
- b. ಘಲಾನುಭವಿಯು ಬ್ಯಾಂಕಿನಿಂದ ಸಾಲ ಪಡೆದಿದಲ್ಲಿ ಬ್ಯಾಂಕ್ ಸಾಲದ ಖಾತೆಗೆ ಜಮಾ ಆಗುವಂತೆ ಅಥವಾ ಘಲಾನುಭವಿಯ ಉಳಿತಾಯ ಖಾತೆಗೆ ಮಾರ್ಗಸೂಚಿಗಳನ್ನು ಪಾಲಿಸಿ ಸಹಾಯಧನವನ್ನು ಜಮಾ ಮಾಡುವುದು.
- c. ECS ಸೌಲಭ್ಯ ವಿಲ್ಲಾದಿದ್ದಲ್ಲಿ ಅಂತಹ ಬ್ಯಾಂಕ್‌ನ ಮ್ಯಾನೇಜರ್ ಹೆಸರಿಗೆ ಚೆಕ್‌ನ್ನು ನೀಡಿ ಘಲಾನುಭವಿ ಖಾತೆಗೆ ಜಮಾ ಮಾಡುವುದು.

IX. ಆಧಿಕ ಪ್ರತ್ಯಾಯೋಜನೆ (Delegation of Power):

ಈ ಕಾರ್ಯಕ್ರಮದಲ್ಲಿ ಮಾರ್ಗಸೂಚಿಯಂತೆ ಸಹಾಯಧನ ಮಂಜೂರು ಮಾಡಲು ಸರ್ಕಾರದ ಆದೇಶ ಸಂಖ್ಯೆ: ಎಫ್ ಡಿ-3ಟಿಎಫ್ ಪಿ2018 ದಿನಾಂಕ: 14.5.2018ರ ರಷ್ಟು ಕಾಲ ಕಾಲಕ್ಕೆ ಪರಿಷ್ಕಾರವಾಗುವ ಪ್ರದತ್ತವಾದ ಆಧಿಕ ಪ್ರತ್ಯಾಧಿಕಾರವನ್ನು ಅನುಸರಿಸುವುದು ಹಾಗೂ ಆಧಿಕ ಇಲಾಖೆಯ ಆಧಿಕ ಪ್ರತ್ಯಾಯೋಜನೆಯ ಮಾರ್ಗಸೂಚಿಯನ್ನು ಪಾಲಿಸುವುದು.

X. Reporting and documentation (ವರದಿ ಮಾಡುವುದು ಮತ್ತು ದಾಖಲೆಗಳನ್ನು ನಿರ್ವಹಿಸುವುದು).

- ಪ್ರತಿ ಮಾಹೆಯ ಪ್ರಗತಿ ವರದಿಯನ್ನು ಇ-ಮೇಲ್ ಮೂಲಕ ತಿಂಗಳ 2ನೇ ದಿನಾಂಕದ ಒಳಗಾಗಿ ತಪ್ಪಣೆ KSHMA ಕಚೇರಿಗೆ ಸಲ್ಲಿಸುವುದು.
- ವಾರ್ಷಿಕ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಭರಿಸಲು ಕ್ರಮಕ್ಕೆಗೊಳ್ಳುವುದು. ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಭರಿಸಲು ಸಾಧ್ಯವಾಗದಿದ್ದಲ್ಲಿ 3ನೇ ತ್ರೈಮಾಸಿಕದ (3rd trimester) ಒಳಗಾಗಿ ಅನುದಾನದ ಬೇಡಿಕೆಯನ್ನಾಯ ಮಾಪಾರ್ಡುಗಳನ್ನು ನಿರ್ದೇಶನಾಲಯದಿಂದ ಅನುಮೋದನೆ ಪಡೆಯುವುದು. ತದನಂತರ ಯಾವುದೇ ಮಾಪಾರ್ಡುಗಳನ್ನು ಪರಿಗಣಿಸಲಾಗುವುದಿಲ್ಲ.
- ಮಾಹೆಯ ಅಂತಿಮ ಪ್ರಗತಿ ವರದಿ, ಯಶೋಗಾಢಿಗಳು ಮತ್ತು ಯೋಜನೆಯ ಅನುಷ್ಠಾನದಿಂದ ಆಗುವ ಪ್ರಯೋಜನಗಳನ್ನು (ಲಿಖಿತ, ದೃಶ್ಯ ಮತ್ತು ಶ್ರವಣ) ಸಾಫ್ಟ್ ಕಾಪಿ ಮತ್ತು ಹಾಡ್‌ ಕಾಪಿಯೊಂದಿಗೆ KSHMA ಕಚೇರಿಗೆ ಮತ್ತು ತೋಟಗಾರಿಕೆ ಉಪ ನಿರ್ದೇಶಕರು (ತೋಟಗಾರಿಕೆ ಮಾಹಿತಿ ಕೇಂದ್ರ) ರವರಿಗೆ ಕಳುಹಿಸುವುದು.
- 2022-23 ನೇ ಸಾಲಿನ ಮಾರ್ಚ್ ಮಾಹೆಯ ಅಂತ್ಯಕ್ಕೆ ಘಲಾನುಭವಿಗಳ ವಿವರವನ್ನು ಕಡಾಳಯವಾಗಿ KSHMA ಕಚೇರಿಗೆ ಕಳುಹಿಸುವುದು.

*ನಾಥಪ್ಪನ್ನು
ಮಿಷನ್ ನಿರ್ದೇಶಕರು*

ಮತ್ತು

ತೋಟಗಾರಿಕೆ ನಿರ್ದೇಶಕರು

